



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಗುರುವಾರ, ೨೯, ಮೇ, ೨೦೨೫(ಜ್ಯೇಷ್ಠ, ೦೮, ಶಕವರ್ಷ, ೧೯೪೭) BENGALURU, THURSDAY, 29, MAY, 2025(JYAISTHA, 08, SHAKAVARSHA, 1947)	ನಂ. ೩೧೯ No. 319
-----------------------	---	--------------------

ಜಿಲ್ಲಾಧಿಕಾರಿಯವರ ಕಾರ್ಯಾಲಯ, ತುಮಕೂರು ಜಿಲ್ಲೆ, ತುಮಕೂರು

ಅಧಿಸೂಚನೆ

ನಂ: ಚು(2)ವಿವ:77/2024-25

ದಿನಾಂಕ:29.05.2025

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆಗಳನ್ನು ನಡೆಸುವ) ನಿಯಮಗಳು, 1993ರ 12ನೇ ನಿಯಮದ ಮೇರೆಗೆ ಹೊರಡಿಸಲಾದ ಈ ಕಛೇರಿಯ ಅಧಿಸೂಚನೆ ಸಂಖ್ಯೆ: ಚು(2)ವಿವ:77/2024-25, ದಿನಾಂಕ:08.05.2025ರ ಪ್ರಕಾರ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಳಕಂಡ ಅನುಬಂಧದ ಅಂಕಣ(2)ರಲ್ಲಿ ಕಂಡ ಗ್ರಾಮ ಪಂಚಾಯಿತಿಗೆ ಅಂಕಣ(3)ರಲ್ಲಿ ಕಂಡ ಕ್ಷೇತ್ರದಿಂದ ಚುನಾಯಿತ ಸದಸ್ಯರನ್ನು ತುಂಬಲು ಉಪ ಚುನಾವಣೆಯನ್ನು ದಿನಾಂಕ:25-05-2025 ರಂದು ನಡೆಸಲಾಗಿದ್ದು, ಈ ಚುನಾವಣಾ ಫಲಿತಾಂಶವನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗಳು ಘೋಷಿಸಿರುತ್ತಾರೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 5 ಉಪ ಪ್ರಕರಣ 8ರಲ್ಲಿ ಮತ್ತು ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆಗಳನ್ನು ನಡೆಸುವ) ನಿಯಮಗಳು, 1993ರ ನಿಯಮ 76ರ ಪ್ರಕಾರ ಜಿಲ್ಲಾಧಿಕಾರಿಗೆ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ತುಮಕೂರು ಜಿಲ್ಲೆಯ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್, ಭಾ.ಆ.ಸೇ., ಆದ ನಾನು ಕೆಳಕಾಣಿಸಿದ ಗ್ರಾಮ ಪಂಚಾಯಿತಿಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರ ಹೆಸರನ್ನು ಈ ಕೆಳಗೆ ನಮೂದಿಸಿದಂತೆ ಪ್ರಕಟಿಸಿರುತ್ತೇನೆ.

ಅನುಬಂಧ

ಕ್ರ.ಸಂ	ಗ್ರಾಮ ಪಂಚಾಯಿತಿ ಕ್ರಮ ಸಂಖ್ಯೆ ಮತ್ತು ಹೆಸರು	ಕ್ಷೇತ್ರದ ಕ್ರಮ ಸಂಖ್ಯೆ ಮತ್ತು ಹೆಸರು	ಕ್ಷೇತ್ರಕ್ಕೆ ನಿಗದಿಪಡಿಸಿದ ಸ್ಥಾನಗಳು	ಮೀಸಲಾತಿ	ಆಯ್ಕೆಯಾದ ಸದಸ್ಯರ ಹೆಸರು ಮತ್ತು ವಿಳಾಸ
1	2	3	4	5	6
01	23-ಮುದ್ದೇನಹಳ್ಳಿ	06-ಆಲದಕಟ್ಟೆ	1	ಅನುಸೂಚಿತ ಜಾತಿ	ಶ್ರೀ ನಿಂಗರಾಜನಾಯ್ಕ ಬಿನ್ ಗಂಗಾನಾಯ್ಕ, ಆಲದಕಟ್ಟೆ, ಕಸಬಾ ಹೋಬಳಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು.

(ಶುಭಾ ಕಲ್ಯಾಣ್, ಭಾ.ಆ.ಸೇ.)

ಜಿಲ್ಲಾಧಿಕಾರಿ,

ತುಮಕೂರು ಜಿಲ್ಲೆ.

ಮುದ್ರಿತರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)